




**ಕರ್ನಾಟಕ ಸರ್ಕಾರ**

ನಂ: ಎಎಲ್‌ಎನ್/ಎಸ್‌ಆರ್-56/73-74

ಜಿಲ್ಲಾಧಿಕಾರಿಗಳವರ ಕಾರ್ಯಾಲಯ,  
ಬೆಂಗಳೂರು ಜಿಲ್ಲೆ,  
ಬೆಂಗಳೂರು, ದಿನಾಂಕ 6-9-2016.

**-: ಪರಿಷ್ಕೃತ ಅಧಿಕೃತ ಜ್ಞಾಪನ :-**



**ವಿಷಯ:-** ಬೆಂಗಳೂರು ಜಿಲ್ಲೆ, ಬೆಂಗಳೂರು ಪೂರ್ವ ತಾಲ್ಲೂಕು, ಕೆ.ಆರ್.ಪುರ ಹೋಬಳಿ, ಹೂಡಿ ಗ್ರಾಮದ ಸರ್ವೆ ನಂ.28/2 ರಲ್ಲಿ 10-21 ಎಕರೆ/ಗುಂಟೆ ಜಮೀನು ವ್ಯವಸಾಯೇತರ ಕೈಗಾರಿಕೆ ಉದ್ದೇಶಕ್ಕಾಗಿ ಭೂಪರಿವರ್ತನೆಯಾಗಿದ್ದು, ಸದರಿ ಜಮೀನನ್ನು ಕೈಗಾರಿಕೆ ಉದ್ದೇಶದಿಂದ ವಾಸದ/ವಾಣಿಜ್ಯ ಉದ್ದೇಶಕ್ಕೆ ಭೂ ಉಪಯೋಗ ಬದಲಾವಣೆ ಮಾಡಿಕೊಡಬೇಕೆಂದು ಕೋರಿರುವ ಬಗ್ಗೆ


- ಉಲ್ಲೇಖ: 1) ವಿಶೇಷ ಜಿಲ್ಲಾಧಿಕಾರಿಗಳು, ಬೆಂಗಳೂರು ಜಿಲ್ಲೆ ರವರ ಸಮಸಂಖ್ಯೆ ಅಧಿಕೃತ ಜ್ಞಾಪನ ಪತ್ರದ 13-8-1973
- 2) ಭೂ ಪರಿವರ್ತನಾ ಶುಲ್ಕ ರೂ.7,89,662-00, 0-21 ಗುಂಟೆ ಎ ಖರಾಬು ಕಿಮ್ತು ರೂ.3,15,00,000/-, 3600 ಚದರ ಅಡಿ ಅನಧಿಕೃತ ಕಟ್ಟಡಕ್ಕೆ ದಂಡ ಶುಲ್ಕ ರೂ.2,07,000/- ಮತ್ತು ಪೋಡಿ ಶುಲ್ಕ ರೂ.55-00 ಒಟ್ಟು ರೂ.3,24,96,717/-ರೂ.ಗಳನ್ನು ಚಲನ್ ಸಂ.293 & 294 ದಿನಾಂಕ 2-9-2016 ರಂದು ಎಸ್.ಬಿ.ಎಂ. ಕೆ.ಆರ್.ಪುರಂ ಶಾಖೆ, ಬೆಂಗಳೂರು ಇಲ್ಲಿ ಅರ್ಜಿದಾರರು ಜಮಾ ಮಾಡಿರುತ್ತಾರೆ.
- 3) ಸಹಾಯಕ ನಿರ್ದೇಶಕರು, ನಗರ ಯೋಜನಾ ವಿಭಾಗ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ದವರ ಪತ್ರ ಸಂಖ್ಯೆ: ಬೆಂಅಪ್ರಾ/ನಯೋಸ/ಸಿಓಎನ್-1295/1322/2015-16 ದಿನಾಂಕ 20-1-2016, ಉಪ ಆಯುಕ್ತರು (ಭೂ.ಸ್ವಾ), ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ರವರ ಪತ್ರ ಸಂ.ಬೆಂಅಪ್ರಾ/ಉಪ(ಭೂ.ಸ್ವಾ)/ 854/2015-16 ದಿನಾಂಕ 19-1-2016, ವಿಶೇಷ ಭೂಸ್ವಾಧೀನಾಧಿಕಾರಿಗಳು, ಪೋಡಿಯಂ ಬ್ಲಾಕ್, ಬೆಂಗಳೂರು ರವರ ಪತ್ರ ಸಂ.ಎನ್‌ಎಲ್‌ಎಒ/ಜಿಎಲ್/1088/15-16 ದಿನಾಂಕ 28-1-2016 ಮತ್ತು ವಿಶೇಷ ಭೂಸ್ವಾಧೀನಾಧಿಕಾರಿಗಳು-2, ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ, ಖನಿಜ ಭವನ, ಬೆಂಗಳೂರು ರವರ ಪತ್ರ ಸಂ.ಬೆಂಗಳೂರು/ವಿಭೂಸ್ವಾಅ/2793/15-16 ದಿನಾಂಕ 2-2-2016
- 4) ಅರ್ಜಿದಾರರಾದ ಶ್ರೀ ಅಶ್ವಿನಿ ಪೂರ್‌ಸ್ವಾನಿ, ಡೈರೆಕ್ಟರ್, ಯುನೈಟೆಡ್ ಆಕ್ಸಿಜನ್ ಕಂ. ಪ್ರೈ.ಲಿ. 28/2, ಹೂಡಿ ಗ್ರಾಮ, ಮಹದೇವಪುರ ಅಂಚೆ, ವೈಟ್‌ಫೀಲ್ಡ್ ರಸ್ತೆ, ಬೆಂಗಳೂರು-48 ರವರ ಮನವಿ ದಿನಾಂಕ 30-1-2015
- 5) ತಹಶೀಲ್ದಾರ್. ಆನೇಕಲ್ ತಾಲ್ಲೂಕು ರವರ ವರದಿ ಸಂಖ್ಯೆ: ಎಲ್.ಎನ್.ಡಿ/ಸಿಆರ್. 4/15-16 ದಿನಾಂಕ: 7-1-2016

\*\*\*

ಉಲ್ಲೇಖ (1) ರ ಅಧಿಕೃತ ಜ್ಞಾಪನದಲ್ಲಿ ಬೆಂಗಳೂರು ಪೂರ್ವ ತಾಲ್ಲೂಕು, ಕೆ.ಆರ್.ಪುರ ಹೋಬಳಿ, ಹೂಡಿ ಗ್ರಾಮದ ಸರ್ವೆ ನಂ.28/2 ರಲ್ಲಿ 10-21 ಎಕರೆ/ಗುಂಟೆ ಜಮೀನು ವ್ಯವಸಾಯೇತರ ಕೈಗಾರಿಕೆ ಉದ್ದೇಶಕ್ಕಾಗಿ ಭೂಪರಿವರ್ತನೆಯಾಗಿದ್ದು, ಸದರಿ ಜಮೀನನ್ನು ಕೈಗಾರಿಕೆ ಉದ್ದೇಶದಿಂದ ವಾಸದ/ವಾಣಿಜ್ಯ ಉದ್ದೇಶಕ್ಕೆ ಭೂ ಉಪಯೋಗ ಬದಲಾವಣೆ ಮಾಡಿಕೊಡಬೇಕೆಂದು ಕೋರಿರುವ ವಿಚಾರದಲ್ಲಿ ಉಲ್ಲೇಖ (3)ರ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದವರ ಪತ್ರದಂತೆ ಹೂಡಿ ಗ್ರಾಮದ ಸರ್ವೆ ನಂ.28/2 ರಲ್ಲಿ ನ ಕೈಗಾರಿಕೆ ಉದ್ದೇಶಕ್ಕೆ ಭೂಪರಿವರ್ತನೆಯಾದ 10-21 ಎಕರೆ/ಗುಂಟೆ ಪೈಕಿ 0-04.08 ಗುಂಟೆ ಮತ್ತು 0-19 ಗುಂಟೆ ಒಟ್ಟು 0-23.08 ಗುಂಟೆ ಪ್ರಾಧಿಕಾರದ ಉದ್ದೇಶಿತ ರಸ್ತೆಗೆ ಮೀಸಲಿರಿಸಿ, 0-21 ಗುಂಟೆ ಎ ಖರಾಬು ಸೇರಿ 7-34.08 ಎಕರೆ/ಗುಂಟೆ ವಾಸದ ಉದ್ದೇಶಕ್ಕೆ, 2-03 ಎಕರೆ/ಗುಂಟೆ ವಾಣಿಜ್ಯ ಉದ್ದೇಶಕ್ಕೆ ಒಟ್ಟು 9-37.08 ಎಕರೆ/ಗುಂಟೆ ಜಮೀನನ್ನು ಕೈಗಾರಿಕೆ ಉದ್ದೇಶದಿಂದ ವಾಸದ/ವಾಣಿಜ್ಯ ಉದ್ದೇಶಕ್ಕೆ ಭೂ ಉಪಯೋಗ ಬದಲಾವಣೆ ಮಾಡಲು ಕೆಲವು ನಿಬಂಧನೆಗಳನ್ನು ವಿಧಿಸಿ ಒಪ್ಪಿಗೆ ನೀಡಿರುತ್ತಾರೆ.

ಅರ್ಜಿದಾರರು ಉಲ್ಲೇಖ (2) ರಂತೆ ಭೂಪರಿವರ್ತನಾ ಶುಲ್ಕ ಸರ್ಕಾರಕ್ಕೆ ಪಾವತಿಸಿ ಚಲನ್ ನ್ನು ಹಾಜರುಪಡಿಸಿರುತ್ತಾರೆ. ಅದರಂತೆ ಉಲ್ಲೇಖ (4) ರ ಅರ್ಜಿದಾರರ ಮನವಿ ಹಾಗೂ ಉಲ್ಲೇಖ (3) ರ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ರವರ ಪತ್ರವನ್ನಾಧರಿಸಿ ಬೆಂಗಳೂರು ಪೂರ್ವ ತಾಲ್ಲೂಕು, ಕೆ.ಆರ್.ಪುರ ಹೋಬಳಿ, ಹೂಡಿ ಗ್ರಾಮದ ಸರ್ವೆ ನಂ.28/2 ರಲ್ಲಿನ ಕೈಗಾರಿಕೆ ಉದ್ದೇಶಕ್ಕೆ ಭೂಪರಿವರ್ತನೆಯಾದ 10-21 ಎಕರೆ/ಗುಂಟೆ ಪೈಕಿ 0-04.08 ಗುಂಟೆ ಮತ್ತು 0-19 ಗುಂಟೆ ಒಟ್ಟು 0-23.08 ಗುಂಟೆ ಪ್ರಾಧಿಕಾರದ ಉದ್ದೇಶಿತ ರಸ್ತೆಗೆ ಮೀಸಲಿರಿಸಿ, 0-21 ಗುಂಟೆ ಎ ಖರಾಬು ಸೇರಿ 7-34.08 ಎಕರೆ/ಗುಂಟೆ ವಾಸದ ಉದ್ದೇಶಕ್ಕೆ, 2-03 ಎಕರೆ/ಗುಂಟೆ ವಾಣಿಜ್ಯ ಉದ್ದೇಶಕ್ಕೆ ಒಟ್ಟು 9-37.08 ಎಕರೆ/ಗುಂಟೆ ಜಮೀನನ್ನು ಕೈಗಾರಿಕೆ ಉದ್ದೇಶದಿಂದ ವಾಸದ/ವಾಣಿಜ್ಯ ಉದ್ದೇಶಕ್ಕೆ ಭೂ ಉಪಯೋಗ ಬದಲಾವಣೆ ಮಾಡಿ ಈ ಕೆಳಕಂಡ ಷರತ್ತುಗಳಿಗೆ ಒಳಪಟ್ಟು ಭೂ ಪರಿವರ್ತನಾ ಆದೇಶವನ್ನು ಹೊರಡಿಸಲಾಗಿದೆ.

1 ಈ ಭೂಮಿಯು ಯಾವ ಉದ್ದೇಶಕ್ಕಾಗಿ ಪರಿವರ್ತನೆಯಾಗಿದೆಯೋ ಆ ಉದ್ದೇಶಕ್ಕಾಗಿ ಉಪಯೋಗಿಸಿಕೊಳ್ಳಲು ಸಕ್ಷಮ ಪ್ರಾಧಿಕಾರಿಯಿಂದ ಅಂದರೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ /ಬಿ.ಎಂ.ಆರ್.ಡಿ.ಎ (ಸ್ಥಳೀಯ ಯೋಜನಾ ಪ್ರಾಧಿಕಾರ), ಬಿ.ಎಂ.ಐ.ಸಿ.ಎ.ಪಿ.ಎ /ಮಾಲಿನ್ಯ ನಿಯಂತ್ರಣ ಮಂಡಳಿ ರವರಿಂದ ಮಂಜೂರಾತಿಯನ್ನು ಪಡೆಯದ ಹೊರತು ಈ ಆದೇಶವು ಅನುಭವದಾರನಿಗೆ ಯಾವುದೇ ಹಕ್ಕನ್ನು ನೀಡುವುದಿಲ್ಲ.



2 ಈ ಭೂ ಪರಿವರ್ತಿತ ಜಮೀನನ್ನು ವ್ಯವಸಾಯೇತರ ವಾಸದ ಉದ್ದೇಶಕ್ಕಾಗಿ ಮಾತ್ರ ಉಪಯೋಗಿಸಿಕೊಳ್ಳತಕ್ಕದ್ದು, ಈ ಜಮೀನನ್ನು ಪೂರ್ವಾನುಮತಿ ಇಲ್ಲದೆ ಬೇರೆ ಉದ್ದೇಶಕ್ಕಾಗಿ ಉಪಯೋಗಿಸಿಕೊಳ್ಳಬಾರದು.

3 ಈ ಜಮೀನಿನಲ್ಲಿ ಉದ್ದೇಶಿಸಿರುವ ಬಡಾವಣೆ ನಕ್ಷೆ ಹಾಗೂ ಪರವಾನಗಿ ಇತ್ಯಾದಿಗಳನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ/ಬಿ.ಎಂ.ಆರ್.ಡಿ.ಎ/ಬಿ.ಎಂ.ಐ.ಸಿ.ಎ.ಪಿ.ಎ (ಸ್ಥಳೀಯ ಯೋಜನಾ ಪ್ರಾಧಿಕಾರ), ಬಿ.ಎಂ.ಐ.ಸಿ.ಎ.ಪಿ.ಎ /ಪ್ರಾಧಿಕಾರದಿಂದ ಅನುಮೋದಿಸಿಕೊಂಡು ಆ ನಂತರ ಅನುಮೋದನೆಗೊಂಡ ನಕ್ಷೆಗೆ ಅನುಗುಣವಾಗಿ ಕಟ್ಟಡವನ್ನು ಕಟ್ಟುವುದು. ಸದರಿ ಜಮೀನಿನಲ್ಲಿ ಲೇಔಟ್ ಪ್ಲಾನಿಗೆ ಅನುಮೋದನೆ ಪಡೆಯದೆ ಪರಭಾರೆ ಮಾಡಕೂಡದು.

4 ಭೂಪರಿವರ್ತನೆ ಕೋರಿರುವ ಜಮೀನಿನಲ್ಲಿ ಮೂಲಭೂತ ಸೌಕರ್ಯಗಳಿಗೆ ನಿಗದಿಪಡಿಸಲಾದ ಅಂದರೆ ರಸ್ತೆ ಜಾಗ, ರಸ್ತೆ ಮಾರ್ಜಿಂಗ್, ಉದ್ಯಾನವನ, ಸಿ.ಎ ನಿವೇಶನ, ಖಾಲಿ ಜಾಗ ಇತ್ಯಾದಿಗಳನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ /ಬಿ.ಎಂ.ಆರ್.ಡಿ.ಎ (ಸ್ಥಳೀಯ ಯೋಜನಾ ಪ್ರಾಧಿಕಾರ)/ ಬಿ.ಎಂ.ಐ.ಸಿ.ಎ.ಪಿ.ಎ. ಪ್ರಾಧಿಕಾರದಿಂದ ಅನುಮೋದಿಸಿದ ಬಡಾವಣೆ ನಕ್ಷೆ ಪ್ರಕಾರ ಹಾಗೂ ನಿರ್ದಿಷ್ಟ ಪಡಿಸಿದ ನಿಯಮಗಳ ರೀತ್ಯಾ ಸದರಿ ಉದ್ದೇಶಕ್ಕಾಗಿ ಕಾಯ್ದಿರಿಸಿ ಸಕ್ಷಮ ಪ್ರಾಧಿಕಾರಗಳಿಗೆ ಪರಿತ್ಯಾಗ ಪತ್ರ (Relinquish Deed) ಮಾಡಿಕೊಡತಕ್ಕದ್ದು. ಹಾಗೂ ಸ್ಥಳೀಯ ಯೋಜನಾ ಪ್ರಾಧಿಕಾರ ವಿಧಿಸಿರುವ ಷರತ್ತುಗಳಿಗೊಳಪಟ್ಟಿರುತ್ತದೆ.

5 ಸಂಬಂಧಪಟ್ಟ ಪ್ರಾಧಿಕಾರದಿಂದ ಅನುಮೋದಿತ ನಕ್ಷೆ ಪಡೆಯದೆ ನಿವೇಶನಗಳನ್ನು/ ಕಟ್ಟಡಗಳನ್ನು ಸಂಬಂಧಪಟ್ಟ ನೋಂದಾವಣಾಧೀಕಾರಿಗಳಿಂದ/ಉಪನೋಂದಣಾಧಿಕಾರಿಗಳಿಂದ ನೋಂದಾವಣೆ ಮಾಡತಕ್ಕದ್ದಲ್ಲ, ಖಾತೆದಾರರು ಒಂದು ವೇಳೆ ಭೂ ಪರಿವರ್ತನೆ ಮಂಜೂರು ಮಾಡಿರುವ ಜಮೀನಿಗೆ ಪೂರಾ ವಿಸ್ತೀರ್ಣವನ್ನು ಮಾರಾಟ ಮಾಡಲು ಉದ್ದೇಶಿಸಿದ್ದಲ್ಲಿ ಈ ಆದೇಶ ಅಡ್ಡಿ ಬರುವುದಿಲ್ಲ.

6 ಸಾರ್ವಜನಿಕ ಹಿತದೃಷ್ಟಿಯಿಂದ ಸದರಿ ಜಮೀನಿನಲ್ಲಿ ನಿವೇಶನದಾರರಿಗೆ ನಾಗರಿಕ ಸೌಲಭ್ಯಗಳಾದ ವಿದ್ಯುಚ್ಛಕ್ತಿ, ನೀರು ಸರಬರಾಜು, ಒಳಚರಂಡಿ ವ್ಯವಸ್ಥೆ ಇತ್ಯಾದಿಗಳನ್ನು ಆರೋಗ್ಯ ನೈರ್ಮಲೀಕರಣ ಹಾಗೂ ಭದ್ರತೆಗಳ ಉದ್ದೇಶದಿಂದ ಎಲ್ಲಾ ಸೌಲಭ್ಯಗಳನ್ನು ಕಾನೂನು ರೀತ್ಯಾ ಒದಗಿಸಿಕೊಡುವುದು ಅರ್ಜಿದಾರರ ಜವಾಬ್ದಾರಿಯಾಗಿರುತ್ತದೆ.

7 ಸ.ನಂ.28/2 ರಲ್ಲಿ 0-21 ಗುಂಟೆ ಎ ಖರಾಬಿದ್ದು, ಕಿಮ್ತು ರೂ.3,15,00,000-00 ಗಳನ್ನು ಸರ್ಕಾರಕ್ಕೆ ಪಾವತಿಸಲಾಗಿದೆ. ತಹಶೀಲ್ದಾರರವರು ಈ ಬಾಬು ಆರ್.ಟಿ.ಸಿ.ಯಲ್ಲಿ ಸ್ಪಷ್ಟವಾಗಿ ನಮೂದಿಸತಕ್ಕದ್ದು.

8 ಸರ್ಕಾರದ ಆದೇಶ ಸಂಖ್ಯೆ: ಪಿಡಬ್ಲ್ಯೂಡಿ:7556-665 ಆರ್ ಮತ್ತು ಬಿ-6-54-5 ಮತ್ತು ಕೇಂದ್ರ ಸರ್ಕಾರದ ಸಾರಿಗೆ ಇಲಾಖೆಯ ಪತ್ರದ ನಂ.ಪಿ 1/7(11) 67, ದಿನಾಂಕ: 1.1.1966 ರಂತೆ ಸರ್ಕಾರವು ಕಾಲಕಾಲಕ್ಕೆ ನೀಡುವ ಆದೇಶದಂತೆ ಈ ಜಮೀನಿನಲ್ಲಿ ಕಟ್ಟಲು ಉದ್ದೇಶಿಸಿರುವ ಕಟ್ಟಡವು ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳಿಗೆ ಸಂಬಂಧಿಸಿದಂತೆ ರಸ್ತೆಯ ಮಧ್ಯಭಾಗದಿಂದ 40 ಮೀಟರ್‌ಗಳ ಅಂತರವನ್ನು ಮತ್ತು ಜಿಲ್ಲಾ ಹೆದ್ದಾರಿಗೆ ಹಾಗೂ ರಾಜ್ಯ ಹೆದ್ದಾರಿಗಳಿಗೆ ಸಂಬಂಧಿಸಿದಂತೆ ರಸ್ತೆಯ ಮಧ್ಯಭಾಗದಿಂದ 25 ಮೀಟರ್‌ಗಳ ಅಂತರವನ್ನು ಕಾದಿರಿಸಬೇಕು ಹಾಗೂ ಈ ಖಾಲಿ ಪ್ರದೇಶದಲ್ಲಿ ಯಾವುದೇ ಕಟ್ಟಡವನ್ನು ಕಟ್ಟಬಾರದು.

9 ಈ ಭೂಪರಿವರ್ತನಾ ಜಮೀನಿನಲ್ಲಿ ಸ್ಥಾಪಿಸಲಾಗುವ ಕೈಗಾರಿಕಾ ಘಟಕಗಳು ಹೊರದೂಡುವ ಹೊಗೆ, ಅನಿಲ, ಇತರೆ ಕಲ್ಮಶಗಳನ್ನು ಪರಿಣಾಮಕಾರಿಯಾಗಿ ತಡೆಗಟ್ಟಿ ಸಾರ್ವಜನಿಕರ ಆರೋಗ್ಯಕ್ಕೆ ಯಾವುದೇ ರೀತಿಯ ಹಾನಿಯಾಗದಂತೆ ಹಾಗೂ ಪರಿಸರ ಮಾಲಿನ್ಯವಾಗದಂತೆ ನೋಡಿಕೊಳ್ಳತಕ್ಕದ್ದು. ಕೈಗಾರಿಕಾ ಉದ್ದೇಶಕ್ಕಾಗಿ ಭೂಪರಿವರ್ತಿತ ಜಮೀನಿನಲ್ಲಿ ಸ್ಥಾಪಿಸುವ ಕೈಗಾರಿಕಾ ಘಟಕಗಳು ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಪರಿಸರ ಇಲಾಖೆಯ ಅನುಮತಿ ಹೊಂದಿರತಕ್ಕದ್ದು.

10 ಈ ಆದೇಶವು ಸದರಿ ಜಮೀನಿಗೆ ಸಂಬಂಧಪಟ್ಟಂತೆ ಯಾವುದೇ ನ್ಯಾಯಾಲಯದಲ್ಲಿನ ದಾವೆ/ ರಿಟ್ ಅರ್ಜಿ ಮೇಲ್ಮನವಿಯ ತೀರ್ಪಿಗೆ ಒಳಪಟ್ಟಿರುತ್ತದೆ.

11 ಪ್ರಸ್ತಾವಿತ ಜಮೀನಿನ ಬಗ್ಗೆ ಯಾವುದೇ ಭೂ ಸ್ವಾಧೀನ ಪ್ರಕ್ರಿಯೆಗೆ ಒಳಪಟ್ಟಿದ್ದಲ್ಲಿ ಈ ಪ್ರಾಧಿಕಾರವು ಜವಾಬ್ದಾರಿಯಾಗುವುದಿಲ್ಲ.

12 ಪ್ರಶ್ನಿತ ಜಾಗದಲ್ಲಿ ಸರ್ಕಾರಿ ಜಮೀನು ವ್ಯಾಪ್ತಿಗೆ ಒಳಪಟ್ಟಿದ್ದಲ್ಲಿ ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ಕಲಂ 136(3) ರ ಅಡಿ ವಿಚಾರಣೆ ನಡೆಸಿ ಹೊರಡಿಸುವ ತೀರ್ಮಾನಕ್ಕೆ ಒಳಪಟ್ಟಿರುತ್ತದೆ


13 ಪರಿಷ್ಕೃತ ಮಾರ್ಸರ್ ಪ್ಲಾನ್ -2015 ರಲ್ಲಿ ಸೂಕ್ಷ್ಮ ವಲಯ (Sensitive Zone) ನಲ್ಲಿ ಬರುವ ಪ್ರದೇಶಗಳಿಗೆ, ಸಂಬಂಧಪಟ್ಟ ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೇ ಉದ್ದೇಶಿತ ಜಾಗದಲ್ಲಿ ಯಾವುದೇ ರೀತಿಯ ಅಭಿವೃದ್ಧಿಯನ್ನು ಕೈಗೊಳ್ಳಬಾರದು.

- 14 ಉದ್ದೇಶಿತ ಜಾಗದಲ್ಲಿ ಯಾವುದೇ ರೀತಿಯ ಅಭಿವೃದ್ಧಿ ಚಟುವಟಿಕೆಗಳನ್ನು ಕೈಗೊಳ್ಳಬೇಕಾದಲ್ಲಿ ಪ್ರಾಧಿಕಾರದಿಂದ ರಚಿತವಾದ ಉಪ ಸಮಿತಿಯ ನಿರ್ಣಯದಂತೆ ನಕ್ಷೆಗಳನ್ನು ಅನುಮೋದಿಸಿಕೊಳ್ಳತಕ್ಕದ್ದು.
- 15 ಪ್ರಶ್ನಿತ ಜಮೀನು ಸರ್ಕಾರದಿಂದ ಮಂಜೂರಾದ ಯಾವುದೇ ಸರ್ಕಾರಿ ಜಮೀನಾಗಿದ್ದಲ್ಲಿ ಪಕ್ಕಾ ಪೋಡಿಯಾಗದ ಮತ್ತು ಪಕ್ಕಾ ಪೋಡಿ ಮಾಡಿಸಿಕೊಳ್ಳದೇ ತಪ್ಪು ಮಾಹಿತಿ ನೀಡಿ ಭೂ ಪರಿವರ್ತನೆ ಆದೇಶ ಪಡೆದಿದ್ದು ಕಂಡು ಬಂದಲ್ಲಿ ಸದರಿ ಆದೇಶವನ್ನು ರದ್ದುಗೊಳಿಸಲಾಗುವುದು.
- 16 ಅರ್ಜಿದಾರರು ಯಾವುದೇ ಸತ್ಯಾಂಶಗಳನ್ನು ಮರೆ ಮಾಚಿ, ಅನಧಿಕೃತ ದಾಖಲೆಗಳ ಮೇಲೆ ಈ ಅಧಿಕೃತಜ್ಞಾಪನ ಪಡೆದಿರುವುದು ಸ್ಪಷ್ಟಪಟ್ಟಲ್ಲಿ ತನ್ಮತಾನೆ ರದ್ದುಗೊಳ್ಳುತ್ತದೆ. ಹಾಗೂ ಇದರಿಂದ ಅರ್ಜಿದಾರರಿಗಾಗಲೀ ಅಥವಾ ಅವರ ಉತ್ತರಾಧಿಕಾರಿಗಳಿಗಾಗಲೀ ಆಗುವ ಯಾವುದೇ ಲುಕ್ಕಾನಿಗೆ ಸರ್ಕಾರವಾಗಲೀ ಅಥವಾ ಈ ಪ್ರಾಧಿಕಾರವಾಗಲೀ ಯಾವುದೇ ರೀತಿಯ ಜವಾಬ್ದಾರಾಗಿರುವುದಿಲ್ಲ. ಇದರ ಪೂರ್ಣ ಹೊಣೆಗಾರಿಕೆ ಅರ್ಜಿದಾರರದ್ದೇ ಆಗಿರುತ್ತದೆ.
- 17 ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದವರ ದಿನಾಂಕ 20-1-2016 ರಲ್ಲಿ ಸೂಚಿಸಿರುವಂತೆ 0-04.08 ಗುಂಟೆ ಮತ್ತು 0-19 ಗುಂಟೆ ಒಟ್ಟು 0-23.08 ಗುಂಟೆ ಪ್ರಾಧಿಕಾರದ ಉದ್ದೇಶಿತ ರಸ್ತೆಗೆ ಮೀಸಲಿರಿಸುವ ಷರತ್ತಿಗೊಳಪಟ್ಟಿರುತ್ತದೆ.
- 18 ಮೇಲ್ಕಂಡ ಯಾವುದೇ ಷರತ್ತುಗಳನ್ನು ಉಲ್ಲಂಘಿಸಿದಲ್ಲಿ ಈ ಭೂ ಪರಿವರ್ತನೆ ಆದೇಶ ಯಾವುದೇ ಸೂಚನೆ ನೀಡದೆ ರದ್ದುಗೊಳಿಸಲಾಗುವುದು ಮತ್ತು ಕರ್ನಾಟಕ ಭೂ ಕಂದಾಯ ಕಾಯಿದೆ 1964ರ ಕಲಂ 96 ರಂತೆ ದಂಡ ಶುಲ್ಕವನ್ನು ವಿಧಿಸಲು ಮುಂದಿನ ಕ್ರಮತೆಗೆದುಕೊಳ್ಳಲಾಗುವುದು. ಅಲ್ಲದೆ ಈ ಜಮೀನಿನಲ್ಲಿ ಅನಧಿಕೃತವಾಗಿ ಕಟ್ಟಿದ ಕಟ್ಟಡ ಗಳನ್ನು ಯಾವುದೇ ಪರಿಹಾರ ನೀಡದೆ ಕೆಡವಲು ಕ್ರಮ ತೆಗೆದುಕೊಳ್ಳಲಾಗುವುದು ಹಾಗೂ ಅದಕ್ಕೆ ತಗಲುವ ವೆಚ್ಚವನ್ನು ಭೂ ಕಂದಾಯ ಬಾಕಿ ಎಂದು ಖಾತೆದಾರರಿಂದ ವಸೂಲಿ ಮಾಡಲಾಗುವುದು

:: ಷೆಡ್ಯೂಲ್ ವಿವರ ::

ಬೆಂಗಳೂರು ಜಿಲ್ಲೆ, ಬೆಂಗಳೂರು ಪೂರ್ವ ತಾಲ್ಲೂಕು, ಕೆ.ಆರ್.ಪುರ ಹೋಬಳಿ, ಹೂಡಿ ಗ್ರಾಮದ ಸರ್ವೆ ನಂ.28/2 ರಲ್ಲಿನ ಕೈಗಾರಿಕೆ ಉದ್ದೇಶಕ್ಕೆ ಭೂಪರಿವರ್ತನೆಯಾದ 10-21 ಎಕರೆ/ಗುಂಟೆ ಪೈಕಿ 0-04.08 ಗುಂಟೆ ಮತ್ತು 0-19 ಗುಂಟೆ ಒಟ್ಟು 0-23.08 ಗುಂಟೆ ಪ್ರಾಧಿಕಾರದ ಉದ್ದೇಶಿತ ರಸ್ತೆಗೆ ಮೀಸಲಿರಿಸಿ, 0-21 ಗುಂಟೆ ಎ ಖರಾಬು ಸೇರಿ 7-34.08 ಎಕರೆ/ಗುಂಟೆ ವಾಸದ ಉದ್ದೇಶಕ್ಕೆ, 2-03 ಎಕರೆ/ಗುಂಟೆ ವಾಣಿಜ್ಯ ಉದ್ದೇಶಕ್ಕೆ, ಒಟ್ಟು 9-37.08 ಎಕರೆ/ಗುಂಟೆ ಜಮೀನನ್ನು ಕೈಗಾರಿಕೆ ಉದ್ದೇಶದಿಂದ ವಾಸದ/ವಾಣಿಜ್ಯ ಉದ್ದೇಶಕ್ಕೆ ಭೂ ಉಪಯೋಗ ಬದಲಾವಣೆ ಮಾಡಿರುವ ಜಮೀನಿನ ಚಕ್ಕುಬಂದಿ

ಸ.ನಂ.	ಪೂರ್ವಕ್ಕೆ	ಪಶ್ಚಿಮಕ್ಕೆ	ಉತ್ತರಕ್ಕೆ	ದಕ್ಷಿಣಕ್ಕೆ
28/2	ಸ.ನಂ.31 & 27 ರ ಜಮೀನು	ಸ.ನಂ.28/1 ರ ಜಮೀನು	ಸ.ನಂ.29 ರ ಜಮೀನು	ರಸ್ತೆ



ಸಹಿ/-  
( ವಿ. ಶಂಕರ್ )  
ಜಿಲ್ಲಾಧಿಕಾರಿಗಳು  
ಬೆಂಗಳೂರು ಜಿಲ್ಲೆ, ಬೆಂಗಳೂರು.

ಪ್ರತಿಯನ್ನು ಮುಂದಿನ ಸೂಕ್ತ ಕ್ರಮಕ್ಕಾಗಿ ಕೆಳಕಂಡವರಿಗೆ ಕಳುಹಿಸಿದೆ:-

- 1) ತಹಶೀಲ್ದಾರ್, ಬೆಂಗಳೂರು ಪೂರ್ವ ತಾಲ್ಲೂಕು ರವರಿಗೆ ಮೇಲ್ಕಂಡ ಅಧಿಕೃತಜ್ಞಾಪನ ಮತ್ತು ಚಲನ್ ಹಾಗೂ ಕರಾರು ಪತ್ರದೊಂದಿಗೆ ಕಳುಹಿಸುತ್ತಾ, ಈ ಆದೇಶದ ಪ್ರಕಾರ ಸಂಬಂಧಪಟ್ಟ ಸರ್ವೆ ನಂಬರ್ ಭೂ ಪರಿವರ್ತನೆಯಾಗಿದೆ ಎಂದು ಗಣಕೀಕೃತ ಆರ್.ಟಿ.ಸಿ.ಯಲ್ಲಿ ಕೂಡಲೇ ನಮೂದಿತಕ್ಕದ್ದು ಮತ್ತು ಈ ಜಮೀನಿಗೆ ಖಾತೆದಾರರ ಲೆಕ್ಕದಲ್ಲಿ ಸದರಿ ಜಮೀನಿನ ಭೂ ಕಂದಾಯವನ್ನು ಕಡಿತಗೊಳಿಸತಕ್ಕದ್ದು
- 2) ಆಯುಕ್ತರು, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ಬೆಂಗಳೂರು ರವರಿಗೆ ಮುಂದಿನ ಸೂಕ್ತ ಕ್ರಮಕ್ಕಾಗಿ ಕಳುಹಿಸಿದೆ.
- 3) ಉಪವಿಭಾಗಾಧಿಕಾರಿಗಳು, ಬೆಂಗಳೂರು ಉತ್ತರ ಉಪ ವಿಭಾಗ, ಬೆಂಗಳೂರು
- 4) ಉಪ ನಿರ್ದೇಶಕರು, ಭೂ ಮಾಪನ ಮತ್ತು ಭೂ ದಾಖಲೆಗಳ ಇಲಾಖೆ, ಬೆಂಗಳೂರು ಉಪ ವಿಭಾಗ, ಬೆಂಗಳೂರು ಇವರಿಗೆ ಆರ್.ಟಿ.ಸಿ. ಹಾಗೂ ನಕ್ಷೆಯ ಪ್ರತಿಯೊಂದಿಗೆ ಕಳುಹಿಸುತ್ತಾ, ಭೂ ಪರಿವರ್ತನಾ ಪೋಡಿ ಕಾರ್ಯವನ್ನು ಜರೂರಾಗಿ ಪೂರೈಸಲು ಸೂಚಿಸಿದೆ.
- 5) ಉಪ ನೋಂದಣಾಧಿಕಾರಿಗಳು, ಕೆ.ಆರ್.ಪುರ ಹೋಬಳಿ, ಬೆಂಗಳೂರು ಪೂರ್ವ ತಾಲ್ಲೂಕು, ಬೆಂಗಳೂರು ಇವರಿಗೆ ಮಾಹಿತಿಗಾಗಿ
- 6) ಅರ್ಜಿದಾರರಾದ ಶ್ರೀ ಅಶ್ವಿನ್ ಪೂರ್ಣಿಮ, ಡೈರೆಕ್ಟರ್, ಯುನೈಟೆಡ್ ಆಕ್ಸಿಜನ್ ಕಂ. ಪ್ರೈ.ಲಿ. 28/2, ಹೂಡಿ ಗ್ರಾಮ, ಮಹದೇವಪುರ ಅಂಚೆ, ವೈಟ್‌ಫೀಲ್ಡ್ ರಸ್ತೆ, ಬೆಂಗಳೂರು-48 ರವರಿಗೆ ಮಾಹಿತಿಗಾಗಿ.
- 7) ಹೆಚ್ಚಿನ ಪ್ರತಿ

ಜಿಲ್ಲಾಧಿಕಾರಿಗಳು,  
ಬೆಂಗಳೂರು ಜಿಲ್ಲೆ, ಬೆಂಗಳೂರು